



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೨೩, ಜೂನ್, ೨೦೨೫(ಆಷಾಢ , ೦೨ ಶಕವರ್ಷ, ೧೯೪೭) BENGALURU, MONDAY, 23, JUNE, 2025(ASHADHA, 02, SHAKAVARSHA, 1947)	ನಂ. ೩೭೦ No. 370
------------------------	---	--------------------

## Government Of Karnataka

No:EP 42 ESW 2024

Karnataka Government of Karnataka  
M.S.Building  
Bengaluru, Dated: 23.06.2025

## NOTIFICATION

The draft of the following rules to amend the Karnataka General Services (Printing, Stationary and Publications) (Recruitment) (Amendment) Rules, 2022 which the Government of Karnataka proposes to make in exercise of the power conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990), is hereby published as required by clause (a) of sub-section (2) of section 3 of the said Act, for the information of all persons likely to be affected thereby and notice is hereby given that the said draft will be taken into consideration after fifteen days from the date of it's publication in the Official Gazette.

Any objection or suggestion which may be received by the State Government from any person with respect to the said draft rules before the expiry of the period specified above will be considered by the State Government. Objections or suggestions may be addressed to the Principal Secretary to Government, Department of School Education and Literacy, M.S.Building, Bengaluru 560 001.

---

**DRAFT RULES**

1. Title and commencement (1) These rules may be called the Karnataka General Services (Printing, Stationary and Publications) (Recruitment) (Amendment) Rules, 2025.

(2) They shall come into force from the date of their final publication in the official Gazette.

2. Amendment of Schedule : In the Karnataka General Services (Printing, Stationary and Publications) (Recruitment) Rules, 2022, in the Schedule, in the category of the post of 'Director' at serial number 1, for column (5) and the entries relating thereunder, the following shall be substituted, namely:-

"Must have put in a service of not less than one year in the cadre of Joint Director."

By order in the name of the  
Governor of Karnataka

**(M.A.Mahalakshmi)**

Under secretary to Government  
School Education and literacy Department (General)

## ಕರ್ನಾಟಕ ಸರ್ಕಾರ

ಇಪಿ 42 ಇಎಸ್‌ಡಬ್ಲ್ಯೂ 2024

ಕರ್ನಾಟಕ ಸರ್ಕಾರದ ಸಚಿವಾಲಯ  
ಬಹುಮಹಡಿಗಳ ಕಟ್ಟಡ  
ಬೆಂಗಳೂರು, ದಿನಾಂಕ:23.06.2025

### ಅಧಿಸೂಚನೆ

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ ) ರ 8 ನೇ ಪ್ರಕರಣದೊಂದಿಗೆ ಓದಲಾದ, 3ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ಸಾಮಾನ್ಯ ಸೇವೆಗಳು (ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2022 ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಪ್ರಸ್ತಾಪಿಸಿ ಈ ಮುಂದಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2) ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ, ಅದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅದು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಮೇಲೆ ನಿಗದಿಪಡಿಸಿದ ಅವಧಿಯು ಮುಕ್ತಾಯಗೊಳ್ಳುವುದಕ್ಕೆ ಮುಂಚಿತವಾಗಿ ಯಾವುದೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಹುಮಹಡಿಗಳ ಕಟ್ಟಡ, ಬೆಂಗಳೂರು-560001 ಇವರಿಗೆ ಸಲ್ಲಿಸಬಹುದು.

### ಕರಡು ನಿಯಮಗಳು

**01. ಶೀರ್ಷಿಕೆ ಮತ್ತು ಪ್ರಾರಂಭ:** (1) ಈ ನಿಯಮಗಳನ್ನು ಕರ್ನಾಟಕ ಸಾಮಾನ್ಯ ಸೇವೆಗಳು (ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

೪

**02. ಅನುಸೂಚಿಗೆ ತಿದ್ದುಪಡಿ :** ಕರ್ನಾಟಕ ಸಾಮಾನ್ಯ ಸೇವೆಗಳು (ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2022 ರ ಅನುಸೂಚಿಯ ಕ್ರಮ ಸಂಖ್ಯೆ 01 ರ ಕಲಂ (5) ಮತ್ತು ಅದರ ಮುಂದಿನ ಶೀರ್ಷಿಕೆಯಡಿಯ 'ನಿರ್ದೇಶಕರು' ಹುದ್ದೆಗೆ ಸಂಬಂಧಪಟ್ಟ ನಮೂದುಗಳ ಬದಲಾಗಿ ಈ ಕೆಳಗಿನವುಗಳನ್ನು ಪ್ರತಿಸ್ಥಾಪಿಸತಕ್ಕದ್ದು. ಎಂದರೆ:-

" ಜಂಟಿ ನಿರ್ದೇಶಕರು ಹುದ್ದೆಯಲ್ಲಿ 01 ವರ್ಷಕ್ಕಿಂತ ಕಡಿಮೆ ಇಲ್ಲದ ಸೇವೆ ಸಲ್ಲಿಸಿರತಕ್ಕದ್ದು "

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

**(ಎಂ.ಎ.ಮಹಾಲಕ್ಷ್ಮಿ)**

ಸರ್ಕಾರದ ಅಧೀನ ಕಾರ್ಯದರ್ಶಿ (ಸಾಮಾನ್ಯ)  
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ.